



# ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು  
ವಿಶೇಷ ರಾಜ್ಯ ಪತ್ರಿಕೆ

ಭಾಗ - ೪ಎ Part - IVA	ಬೆಂಗಳೂರು, ಶುಕ್ರವಾರ, ೦೪, ಏಪ್ರಿಲ್, ೨೦೨೫ (ಚೈತ್ರ, ೧೪, ಶಕವರ್ಷ, ೧೯೪೭) BENGALURU, FRIDAY, 04, APRIL, 2025 (CHAITHRA, 14, SHAKAVARSHA, 1947)	ಸಂ. ೨೧೫ No. 215
------------------------	---	--------------------

PARLIAMENTARY AFFAIRS AND LEGISLATION SECRETARIAT

NOTIFICATION

NO. DPAL 28 SHASHANA 2025, BENGALURU, DATED:04.04.2025

The Karnataka Ministers Salaries and Allowances (Amendment) Bill, 2025 ಇದಕ್ಕೆ 2025 ರ ಏಪ್ರಿಲ್ ತಿಂಗಳ 03ನೇ ದಿನಾಂಕದಂದು ರಾಜ್ಯಪಾಲರ ಅನುಮತಿ ದೊರೆತಿದ್ದು, ಸಾಮಾನ್ಯ ತಿಳುವಳಿಕೆಗಾಗಿ ಇದನ್ನು 2025 ರ ಕರ್ನಾಟಕ ಅಧಿನಿಯಮ ಸಂಖ್ಯೆ:26 ಎಂಬುದಾಗಿ ಕರ್ನಾಟಕ ರಾಜ್ಯಪತ್ರದ ವಿಶೇಷ ರಾಜ್ಯಪತ್ರಿಕೆಯಲ್ಲಿ (ಭಾಗ-IV) ಪ್ರಕಟಿಸಬೇಕೆಂದು ಆದೇಶಿಸಲಾಗಿದೆ.

## KARNATAKA ACT NO.26 OF 2025

(First Published in the Karnataka Gazette Extra-ordinary on the 4<sup>th</sup> day of April, 2025)

## THE KARNATAKA MINISTERS SALARIES AND ALLOWANCES (AMENDMENT) ACT, 2025

(Received the assent of the Governor on the 3<sup>rd</sup> day of April, 2025)

An Act further to amend the Karnataka Ministers Salaries and Allowances Act, 1956.

Whereas, it is expedient further to amend the Karnataka Ministers Salaries and Allowances Act, 1956 (Karnataka Act 5 of 1957) for the purposes hereinafter appearing;

Be it enacted by the Karnataka State Legislature in the Seventy-sixth year of the Republic of India as follows:-

**1. Short title and commencement.-** (1) This Act may be called the Karnataka Ministers Salaries and Allowances (Amendment) Act, 2025.

(2) It shall come into force at once.

**2. Amendment of section 3.-** In the Karnataka Ministers Salaries and Allowances Act, 1956 (Karnataka Act 5 of 1957), (hereinafter referred to as the Principal Act), in section 3,-

(i) for the words "seventy five thousand rupees" the words, "one lakh fifty thousand rupees", shall be substituted;

(ii) for the words "sixty thousand rupees" the words, "one lakh twenty five thousand rupees", shall be substituted; and

(iii) for the words "four lakhs fifty thousand rupees" the words, "five lakhs rupees", shall be substituted.

**3. Amendment of section 4.-** In section 4 of the Principal Act, in sub-section (1), for the words "one lakh twenty thousand rupees", the words, "two lakh fifty thousand rupees", shall be substituted.

**4. Amendment of section 6A.-** In section 6A of the Principal Act, for the words "fifty thousand rupees" the words, "seventy five thousand rupees", shall be substituted.

**5. Amendment of section 6B.-** In section 6B of the Principal Act, in sub-section (1), for the words "one lakh twenty thousand rupees", the words, "two lakh rupees", shall be substituted.

**6. Omission of section 9B.-** Section 9B of the Principal Act shall be omitted.

By Order and in the name of  
the Governor of Karnataka,

**G. Sridhar**

Secretary to Government  
Department of Parliamentary Affairs  
and Legislation

## ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವಾಲಯ

### ಅಧಿಸೂಚನೆ

**ಸಂಖ್ಯೆ: ಸಂವ್ಯಶಾಇ 28 ಶಾಸನ 2025, ಬೆಂಗಳೂರು, ದಿನಾಂಕ: 04.04.2025**

ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ, 2022 (2023 ರ ಕರ್ನಾಟಕ ಅಧಿನಿಯಮ ಸಂಖ್ಯೆ: 13) ರ ಪ್ರಕರಣ 6 ರಡಿಯಲ್ಲಿ ರಾಜ್ಯಪಾಲರಿಂದ ಅಧಿಕೃತಗೊಳಿಸಿದ the Karnataka Ministers Salaries and Allowances (Amendment) Act, 2025 (Karnataka Act No 26 of 2025) ನ ಭಾಷಾಂತರವನ್ನು ಅಧಿಕೃತ ಕನ್ನಡ ಪಠ್ಯವೆಂದು ಕರ್ನಾಟಕ ರಾಜ್ಯಪತ್ರದಲ್ಲಿ (ಭಾಗ IV-A) ಪ್ರಕಟಿಸಬೇಕೆಂದು ಆದೇಶಿಸಲಾಗಿದೆ,-

### **2025ರ ಕರ್ನಾಟಕ ಅಧಿನಿಯಮ ಸಂಖ್ಯೆ:26**

(2025 ರ ಏಪ್ರಿಲ್ ತಿಂಗಳ 4ನೇ ದಿನಾಂಕದಂದು ಕರ್ನಾಟಕ ರಾಜ್ಯಪತ್ರದ ವಿಶೇಷ ಸಂಚಿಕೆಯಲ್ಲಿ ಮೊದಲು ಪ್ರಕಟವಾಗಿದೆ)

### **ಕರ್ನಾಟಕ ಮಂತ್ರಿಗಳ ಸಂಬಳಗಳು ಮತ್ತು ಭತ್ಯೆಗಳ (ತಿದ್ದುಪಡಿ) ಅಧಿನಿಯಮ, 2025**

(2025 ರ ಏಪ್ರಿಲ್ ತಿಂಗಳ 3ನೇ ದಿನಾಂಕದಂದು ರಾಜ್ಯಪಾಲರಿಂದ ಒಪ್ಪಿಗೆಯನ್ನು ಪಡೆಯಲಾಗಿದೆ)

ಕರ್ನಾಟಕ ಮಂತ್ರಿಗಳ ಸಂಬಳಗಳು ಮತ್ತು ಭತ್ಯೆಗಳ ಅಧಿನಿಯಮ, 1956ನ್ನು ಮತ್ತಷ್ಟು ತಿದ್ದುಪಡಿ ಮಾಡಲು ಒಂದು ಅಧಿನಿಯಮ.

ಇಲ್ಲಿ ಇನ್ನುಮುಂದೆ ಕಂಡುಬರುವ ಉದ್ದೇಶಗಳಿಗಾಗಿ ಕರ್ನಾಟಕ ಮಂತ್ರಿಗಳ ಸಂಬಳಗಳು ಮತ್ತು ಭತ್ಯೆಗಳ ಅಧಿನಿಯಮ, 1956 (1957ರ ಕರ್ನಾಟಕ ಅಧಿನಿಯಮ 5) ನ್ನು ಮತ್ತಷ್ಟು ತಿದ್ದುಪಡಿ ಮಾಡುವುದು ಯುಕ್ತವಾಗಿರುವುದರಿಂದ;

ಇದು ಭಾರತ ಗಣರಾಜ್ಯದ ಎಪ್ಪತ್ತಾರನೇ ವರ್ಷದಲ್ಲಿ ಕರ್ನಾಟಕ ರಾಜ್ಯ ವಿಧಾನಮಂಡಲದಿಂದ ಈ ಮುಂದಿನಂತೆ ಅಧಿನಿಯಮಿತವಾಗಲಿ:-

**1. ಸಂಕ್ಷಿಪ್ತ ಹೆಸರು ಮತ್ತು ಪ್ರಾರಂಭ.-** (1) ಈ ಅಧಿನಿಯಮವನ್ನು ಕರ್ನಾಟಕ ಮಂತ್ರಿಗಳ ಸಂಬಳಗಳು ಮತ್ತು ಭತ್ಯೆಗಳ (ತಿದ್ದುಪಡಿ) ಅಧಿನಿಯಮ, 2025 ಎಂದು ಕರೆಯತಕ್ಕದ್ದು.

(2) ಇದು ಈ ಕೂಡಲೆ ಜಾರಿಗೆ ಬರತಕ್ಕದ್ದು.

**2. ಪ್ರಕರಣ 3ರ ತಿದ್ದುಪಡಿ.-** ಕರ್ನಾಟಕ ಮಂತ್ರಿಗಳ ಸಂಬಳಗಳು ಮತ್ತು ಭತ್ಯೆಗಳ ಅಧಿನಿಯಮ, 1956 (1957ರ ಕರ್ನಾಟಕ ಅಧಿನಿಯಮ 5) (ಇಲ್ಲಿ ಇನ್ನುಮುಂದೆ ಮೂಲ ಅಧಿನಿಯಮವೆಂದು ಉಲ್ಲೇಖಿಸಲಾಗಿದೆ) 3ನೇ ಪ್ರಕರಣದಲ್ಲಿ,-

- (i) "ಎಪ್ಪತ್ತೈದು ಸಾವಿರ ರೂಪಾಯಿಗಳ" ಎಂಬ ಪದಗಳ ಬದಲಿಗೆ "ಒಂದು ಲಕ್ಷದ ಐವತ್ತು ಸಾವಿರ ರೂಪಾಯಿಗಳ" ಎಂಬ ಪದಗಳನ್ನು ಪ್ರತಿಯೋಜಿಸತಕ್ಕದ್ದು;
- (ii) "ಅರವತ್ತು ಸಾವಿರ ರೂಪಾಯಿಗಳ" ಎಂಬ ಪದಗಳ ಬದಲಿಗೆ "ಒಂದು ಲಕ್ಷದ ಇಪ್ಪತ್ತೈದು ಸಾವಿರ ರೂಪಾಯಿಗಳ" ಎಂಬ ಪದಗಳನ್ನು ಪ್ರತಿಯೋಜಿಸತಕ್ಕದ್ದು;
- (iii) "ನಾಲ್ಕು ಲಕ್ಷ ಐವತ್ತು ಸಾವಿರ ರೂಪಾಯಿಗಳ" ಎಂಬ ಪದಗಳ ಬದಲಿಗೆ "ಐದು ಲಕ್ಷ ರೂಪಾಯಿಗಳ" ಎಂಬ ಪದಗಳನ್ನು ಪ್ರತಿಯೋಜಿಸತಕ್ಕದ್ದು.

**3. ಪ್ರಕರಣ 4ರ ತಿದ್ದುಪಡಿ.-** ಮೂಲ ಅಧಿನಿಯಮದ 4ನೇ ಪ್ರಕರಣದ, (1)ನೇ ಉಪಪ್ರಕರಣದಲ್ಲಿ, "ಒಂದು ಲಕ್ಷದ ಇಪ್ಪತ್ತು ಸಾವಿರ ರೂಪಾಯಿಗಳ" ಎಂಬ ಪದಗಳ ಬದಲಿಗೆ "ಎರಡು ಲಕ್ಷದ ಐವತ್ತು ಸಾವಿರ ರೂಪಾಯಿಗಳ" ಎಂಬ ಪದಗಳನ್ನು ಪ್ರತಿಯೋಜಿಸತಕ್ಕದ್ದು;

**4. ಪ್ರಕರಣ 6ಎ ರ ತಿದ್ದುಪಡಿ.-** ಮೂಲ ಅಧಿನಿಯಮದ 6ಎ ಪ್ರಕರಣದಲ್ಲಿ, "ಐವತ್ತು ಸಾವಿರ ರೂಪಾಯಿಗಳ" ಎಂಬ ಪದಗಳ ಬದಲಿಗೆ "ಎಪ್ಪತ್ತೈದು ಸಾವಿರ ರೂಪಾಯಿಗಳ" ಎಂಬ ಪದಗಳನ್ನು ಪ್ರತಿಯೋಜಿಸತಕ್ಕದ್ದು;

**5. ಪ್ರಕರಣ 6ಬಿ ರ ತಿದ್ದುಪಡಿ.-** ಮೂಲ ಅಧಿನಿಯಮದ 6ಬಿ ಪ್ರಕರಣದ, (1)ನೇ ಉಪಪ್ರಕರಣದಲ್ಲಿ, "ಒಂದು ಲಕ್ಷದ ಇಪ್ಪತ್ತು ಸಾವಿರ ರೂಪಾಯಿಗಳ" ಎಂಬ ಪದಗಳ ಬದಲಿಗೆ "ಎರಡು ಲಕ್ಷ ರೂಪಾಯಿಗಳ" ಎಂಬ ಪದಗಳನ್ನು ಪ್ರತಿಯೋಜಿಸತಕ್ಕದ್ದು;

**6. ಪ್ರಕರಣ 9ಬಿ ನ್ನು ಬಿಟ್ಟುಬಿಡುವುದು.-** ಮೂಲ ಅಧಿನಿಯಮದ 9ಬಿ ಪ್ರಕರಣವನ್ನು ಬಿಟ್ಟುಬಿಡತಕ್ಕದ್ದು.

The above translation of the Karnataka Ministers Salaries and Allowances (Amendment) Act, 2025 (Karnataka Act 26 of 2025) shall be an authoritative text in Kannada language under section 6 of the Kannada Language Comprehensive Development Act, 2022 (Karnataka Act No.13 of 2023).

**ಧಾವರ್ಚಂದ್ ಗೆಹ್ಲೋಟ್**  
**ಕರ್ನಾಟಕದ ರಾಜ್ಯಪಾಲರು**  
ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು  
ಅವರ ಹೆಸರಿನಲ್ಲಿ,

**ಜಿ. ಶ್ರೀಧರ್**  
ಸರ್ಕಾರದ ಕಾರ್ಯದರ್ಶಿ  
ಸಂಸದೀಯ ವ್ಯವಹಾರಗಳು ಮತ್ತು  
ಶಾಸನ ರಚನೆ ಇಲಾಖೆ.